




ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 28 | ಸಂಚಿಕೆ : 06 | ಮೇ 19, 2021 | ಬುಧವಾರ | ಪುಟಗಳು : 8 | ಬೆಲೆ : 2/-

ಕರೋನಾ ಸಾಂಕ್ರಾಮಿಕ ಅಲೆಯ ಸೋಂಕಿನಿಂದ ಹಾರಾರಲು ತಪ್ಪದೇ ಇವುರಳನ್ನು ಅನುಸರಿಸಿ



ಸ್ವಾತಂತ್ರ್ಯ ನಂತರದ ಭಾರತದ ಅತೀ ದೊಡ್ಡ, ಭೀಕರ ಸವಾಲು

ಕೋವಿಡ್-19 ಸಾಂಕ್ರಾಮಿಕವಿಂದಾಗಿ ದೇಶದ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕ್ಷೇತ್ರಗಳ ಸಂಸ್ಥೆಗಳು ದಿವಾಳಿತನದತ್ತ ಸಾಗುವೆ : ರಘುರಾಮ್ ರಾಜನ್

ನವದೆಹಲಿ : ದೇಶದ ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಕಂಡರಿಯದ ಭೀಕರ ಸವಾಲುಗಳನ್ನು ದೇಶ ಎದುರಿಸುತ್ತಿದೆ ಎಂದು ಹೆಸರಾಂತ ಆರ್ಥಿಕ ತಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ.

ಚಿಕ್ಕಾಗೋ ವಿದ್ಯಾಲಯ ದೆಹಲಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜನ್, ಅನೇಕ ಕಡೆ ಕೋರೋನಾ ರೋಗಿಗಳು ಕನಿಷ್ಠ ಚಿಕಿತ್ಸೆ ಸೌಲಭ್ಯ ಇಲ್ಲದೆ ಒದ್ದಾಡುತ್ತಿದ್ದಾರೆ ಅಂತಹವರ ಪಾಲಿಗೆ ಸರ್ಕಾರ ಇಲ್ಲವೇ ಇಲ್ಲ ಎಂಬ ಭಾವನೆ ಬಂದಿದ್ದರೆ ಅದು ಸಹಜವೇ ಆಗಿದೆ ಎಂದರು. ಕೋರೋನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಪ್ರತಿದಿನ ಮೂರರಿಂದ 4 ಲಕ್ಷ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಪರಿಣಾಮವಾಗಿ ಪ್ರತಿನಿತ್ಯ 3 ರಿಂದ 4 ಸಾವಿರ ಜನರು ತಮ್ಮದಲ್ಲದ ತಪ್ಪಿಗೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

ದೆಹಲಿಯ ಚಿಕ್ಕಾಗೋ ವಿಶ್ವವಿದ್ಯಾಲಯದ ಪರವಾಗಿ ವಿಶೇಷ ವಿಡಿಯೋ ಕಾನ್ಫರೆನ್ಸ್ ನಡೆಯಿತು. ಭಾರತದ ಉನ್ನತ ಅರ್ಥಶಾಸ್ತ್ರಜ್ಞರು ಭಾಗವಹಿಸಿದ್ದ ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ರಘುರಾಮ್ ರಾಜನ್ ಭಾಗವಹಿಸಿದ್ದರು.

ರಘುರಾಮ್ ರಾಜನ್ ಅವರು ಹೆಚ್ಚುತ್ತಿರುವ ಕೋರೋನಾ ಸಾಂಕ್ರಾಮಿಕ

ಮತ್ತು ಭಾರತೀಯ ಆರ್ಥಿಕತೆಯ ಬಗ್ಗೆ ಮಾತನಾಡಿದರು.

‘ಸ್ವಾತಂತ್ರ್ಯ ಹೋರಾಟದ ನಂತರ ಭಾರತ ಸರ್ಕಾರ ಎದುರಿಸುತ್ತಿರುವ ದೊಡ್ಡ ಸವಾಲು ಕೋವಿಡ್-19 ಸಾಂಕ್ರಾಮಿಕ ರೋಗವಾಗಿದೆ. ಸಾಂಕ್ರಾಮಿಕವಿಂದಾಗಿ ದೇಶದ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕ್ಷೇತ್ರಗಳ ಬಹುತೇಕ ಸಂಸ್ಥೆಗಳು ದಿವಾಳಿತನದತ್ತ ಸಾಗುವೆ. ಭಾರತವು ಸಂದಿಗ್ಧತೆಯನ್ನು ಎದುರಿಸುತ್ತಿದೆ. ಭಾರತದಲ್ಲಿ ದಿನಕ್ಕೆ ಸರಾಸರಿ 3 ಲಕ್ಷ ಜನರಲ್ಲಿ ಕೋರೋನಾ ಸೋಂಕು ವರದಿಯಾಗುತ್ತಿದೆ.



ಸಾವಿನ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಈ ಕೋರೋನಾ ಅವಧಿಯಲ್ಲಿ ಜನರಿಗೆ ಸಹಾಯ ಮಾಡಲು ಸರ್ಕಾರ ಮುಂದಾಗಲಿಲ್ಲ. ಇದು ಕೂಡ ಒಂದು ರೀತಿಯ ಕೋರೋನಾ ಪರಿಣಾಮ ಎಂದು ನಾನು ಹೇಳಬಯಸುತ್ತೇನೆ.

‘ಕೋರೋನಾ ಹಾನಿಯನ್ನು ತಡೆಗಟ್ಟಲು ಸರ್ಕಾರಗಳು ಜಾರಿಗೆ ತಂದಿರುವ ಲಾಕ್‌ಡೌನ್‌ಗಳಿಂದಾಗಿ ಭಾರತ ಮತ್ತೊಮ್ಮೆ ದೊಡ್ಡ

ಆರ್ಥಿಕ ಸವಾಲನ್ನು ಎದುರಿಸುತ್ತಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆ ಇದ್ದರೂ, ಮಹಾರಾಷ್ಟ್ರ ಸರ್ಕಾರವು ರೋಗಿಗಳಿಗೆ ಆಮ್ಲಜನಕ ಹಾಸಿಗೆಗಳ ಉತ್ತಮ ನಿರ್ವಹಣೆಯನ್ನು ಒದಗಿಸುತ್ತಿದೆ. ಅನೇಕ ಸ್ಥಳಗಳಲ್ಲಿ ಸರ್ಕಾರಗಳು ಒಂದು ನಿರ್ದಿಷ್ಟ ಮಟ್ಟವನ್ನು ಮೀರಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿವೆ. ಸುಧಾರಣೆಯು ಪಾರದರ್ಶಕವಾಗಿರಬೇಕು, ಸೂಚ್ಯವಾಗಿರಬಾರದು ಎಂದು ಅವರು ಹೇಳಿದರು.

2 ಕೋರೋನಾ 2ನೇ ಅಲೆಯ ಪರಿಣಾಮ ದೇಶದಲ್ಲಿ ಚೆಕ್ ಬೌನ್ಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

4 ನೈಋತ್ಯ ಸಾಲಕ್ಕೆ ಶೂಲ್ಕಿಣ ಸಹಿ ಹಾಕಿದ ಮೊಲಿಸ್ ಕಾನ್ಸ್ಟೇಬಲ್ ದುರಂತ ಸಾವು

7 ನಿಮ್ಮ ಪ್ರಶ್ನೆ ನಮ್ಮ ಉತ್ತರ



ಅತೀಯ ಸಹಕಾರಿಗಳೆ....



ಗ್ರಾಮೀಣ ಜನರ ಆರೋಗ್ಯದ ಕಡೆ ತುರ್ತು ಗಮನಹರಿಸಬೇಕಾಗಿದೆ

ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಲಾಕ್‌ಡೌನ್ ಮಾದರಿಯ ನಿರ್ಬಂಧಗಳನ್ನು ಕಳೆದ ವಾರದಿಂದ ಜಾರಿಯಲ್ಲಿದೆ. ಇದರಲ್ಲಿ ಗೊಂದಲಕಾರಿ ನಿರ್ಬಂಧಗಳು ಇವೆ. ಕಾರ್ಖಾನೆಗಳು, ನಿರ್ಮಾಣ ಕಾಮಗಾರಿ ನಿರ್ವಹಿಸಲು ಅವಕಾಶ ಇದೆ. ಆದರೆ, ಸೀಮಿತ ಅವಧಿಗೆ ಜನ ಸಂಚಾರ ಅವಕಾಶ ನೀಡಲಾಗಿದೆ. ಅಲ್ಲದೆ ಕಾರ್ಖಾನೆಗಳಿಗೆ, ಕಾಮಗಾರಿ ಸ್ಥಳಗಳಿಗೆ ಹೋಗಲು ಸಾರಿಗೆ ಸೌಲಭ್ಯದ ಕೊರತೆಯೂ ಇದೆ.

ಹಿಂದಿನ ವರ್ಷ ಏಕಾಏಕಿ ಜಾರಿಗೆ ತಂದ ಲಾಕ್‌ಡೌನ್ ಕ್ರಮವು ಅಗತ್ಯ ವಸ್ತುಗಳ ಪೂರೈಕೆ ವ್ಯವಸ್ಥೆಯ ಪಾಲಿಗೆ ಪ್ರಹಾರದಂತೆ ಎರಗಿತ್ತು. ನಿರೀಕ್ಷಿಸಿರದಿದ್ದ ಲಾಕ್‌ಡೌನ್ ಪರಿಣಾಮವಾಗಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳ ಆಗಿತ್ತು. ಈ ಬಾರಿ ಆ ರೀತಿ ಆಗದಂತೆ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿರುವುದು, ಸರಕುಗಳ ಅಂತರರಾಜ್ಯ ಹಾಗೂ ಅಂತರಜಿಲ್ಲಾ ಸಾಗಾಟಕ್ಕೆ ಯಾವ ನಿರ್ಬಂಧವೂ ಈಗಿಲ್ಲದಿರುವುದು ಸ್ವಾಗತಾರ್ಹ. ಈಗ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರದಂತೆ ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ನಿಯಮಗಳಲ್ಲಿ ಇರುವ ಕೆಲ ಲೋಪಗಳಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾಗಿರುವುದನ್ನು ನೋಡುತ್ತಿದ್ದೇವೆ.

ತಿಂಗಳ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಶೇ.30ರಷ್ಟಿದ್ದ ಸೋಂಕಿನ ಪ್ರಕರಣ ಈಗ ಶೇ.60ರಷ್ಟಕ್ಕೆ ಏರಿಕೆಯಾಗಿದೆ. ಇದಕ್ಕೆ ಕಾರಣ, ಲಾಕ್‌ಡೌನ್ ಮಾದರಿಯ ನಿರ್ಬಂಧ. ಕೂಡಲೆ, ನಗರಗಳಲ್ಲಿ ಬದುಕು ಕಟ್ಟಿಕೊಂಡಿದ್ದ ಗ್ರಾಮೀಣ ಜನರು ಕಂಗಾಲಾಗಿ ತಮ್ಮ ತಮ್ಮ ಊರುಗಳತ್ತ ವಲಸೆ ಹೋರಬರು. ಈಗ ನಗರದ ಸೋಂಕು ಗ್ರಾಮಗಳಿಗೂ ವ್ಯಾಪಕವಾಗಿ ಹರಡುತ್ತಿದೆ. ಇದು ಹೀಗೆ ಮುಂದುವರಿದಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ ಎಂದು ಎಚ್ಚರಿಸ ಬಯಸುತ್ತೇನೆ.

ಈ ಮೊದಲೇ ಗ್ರಾಮೀಣ ಭಾಗದಲ್ಲಿ ಬೆಳೆದ ಉತ್ಪನ್ನಗಳನ್ನು ನಗರಗಳಿಗೆ ಸಾಗಿಸಲು ಸಾರಿಗೆ ವ್ಯವಸ್ಥೆ ಸರಿಯಾಗಿರದೆ, ಸಾಗಿಸಿ ತಂದರೂ ಸೂಕ್ತ ಬೆಲೆ ಸಿಗದೆ ಹಣ್ಣು - ತರಕಾರಿಗಳನ್ನು ರಸ್ತೆಗೆ ಚೆಲ್ಲುವಂತಾಗಿದೆ. ಇದರಿಂದ ನಗರಗಳಲ್ಲಿ ಮೊದಲೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ.

ಕೂಡಲೇ ಸರ್ಕಾರ ಸರಕು ಸಾಗಣೆ ವ್ಯವಸ್ಥೆ ಸರಿಪಡಿಸಬೇಕಿದೆ. ಕಾರಣ, ಲಾಕ್‌ಡೌನ್ ಕ್ರಮಗಳು ಇನ್ನೂ ಎಷ್ಟು ದಿನ ಚಾಲ್ತಿಯಲ್ಲಿ ಇರುತ್ತವೆ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇದರಿಂದಾಗಿ ಮಾರುಕಟ್ಟೆಯ ಬಾಗಿಲು ಯಾವಾಗ ಪುನಃ ತೆರೆದುಕೊಳ್ಳುತ್ತದೆ, ಬೇಡಿಕೆ ಚೇತರಿಕೆ ಯಾವಾಗ ಆಗುತ್ತದೆ ಎಂಬುದೂ ಸ್ಪಷ್ಟವಿಲ್ಲವಾಗಿದೆ.

ಈಗ ರಾಜ್ಯ ಸರ್ಕಾರದ ಕೇವಲ ನಗರಗಳಿಗಷ್ಟೇ ಸೀಮಿತವಾಗದೆ ಜಿಲ್ಲೆ, ತಾಲ್ಲೂಕು, ಗ್ರಾಮಗಳ ಜನರ ಆರೋಗ್ಯದ ಕಡೆ ತುರ್ತು ಗಮನಹರಿಸಬೇಕಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಸಬೂಬು ಹೇಳದೆ ಅನಾವಶ್ಯಕ ವೆಚ್ಚಗಳನ್ನು ಕಡಿತಗೊಳಿಸಿ, ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕು. ಅರ್ಹ ಗ್ರಾಮೀಣ-ನಗರ ಜನರಿಗೆ ತಕ್ಷಣ ಆಹಾರ ಮತ್ತು ಆರ್ಥಿಕ ಪ್ರಾಣಿಜ್ಞಾ ಘೋಷಿಸಬೇಕು ಎಂದು ಮಾನವೀಯ ನೆಲೆಯಲ್ಲಿ ಒತ್ತಾಯಿಸುತ್ತೇನೆ.

► ಎಚ್.ಕೆ. ಪಾಟೀಲ
ಅಧ್ಯಕ್ಷರು

ಕೊರೋನಾ 2ನೇ ಅಲೆಯ ಪರಿಣಾಮ ದೇಶದಲ್ಲಿ ಚೆಕ್ ಬೌನ್ಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ



ನವದೆಹಲಿ : ದೇಶದಲ್ಲಿ ಕೊರೋನಾ 2ನೇ ಅಲೆಯ ಹೊಡೆತ, ಸಾಲಗಾರರು ಕಟ್ಟುವಂತ ಇಎಂಐ ಮೇಲೆಯೂ ಪರಿಣಾಮ ಬೀರಿದೆ. ಅನೇಕ ಸಾಲ ಪಡೆದಿದ್ದಂತ ಸಾಲಗಾರರು ಏಪ್ರಿಲ್ ತಿಂಗಳಿನಲ್ಲಿ ತಮ್ಮ ಸಾಲದ ಮೇಲಿನ ಇಎಂಐ ಕಂತು ಕೂಡ ಕಟ್ಟಲಾಗದೇ, ಚೆಕ್ ಬೌನ್ಸ್ ಪ್ರಕರಣ ಎದುರಿಸುವಂತಾಗಿದ್ದು, ನ್ಯಾಷನಲ್ ಪೇಮೆಂಟ್ ಕಾರ್ಪ್ ಆಫ್ ಇಂಡಿಯಾ ಹೊರ ಹಾಕಿರುವಂತ ದತ್ತಾಂಶಗಳಿಂದ ತಿಳಿದು ಬಂದಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಎನ್‌ಪಿಸಿಐ, ದೇಶದಲ್ಲಿ ಮಾರ್ಚ್ ತಿಂಗಳಿನಲ್ಲಿ ಸಾಲದ ಮೇಲಿನ ಕಂತಿನ ಮರುಪಾವತಿಯಲ್ಲಿ ಚೇತರಿಕೆ ಕಂಡಿತ್ತು. ಆದ್ರೆ ಏಪ್ರಿಲ್‌ನಲ್ಲಿ ಹೆಚ್ಚಿನ ಚೆಕ್ ಬೌನ್ಸ್ ಪ್ರಕರಣಗಳು ವರದಿಯಾಗಿ, ಸಾಲಗಾರರು ಸುಸ್ತಿದಾರನ ಅಪಾಯದಲ್ಲೂ ಹಣವನ್ನು ಹಿಡಿದಿಟ್ಟುಕೊಳ್ಳುವ ಪ್ರವೃತ್ತಿಯನ್ನು ಎತ್ತಿಹಿಡಿದಿದೆ ಎಂದು ಹೇಳಿದೆ. ಅಂದಹಾಗೇ, ಏಪ್ರಿಲ್‌ನಲ್ಲಿ, ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ (ಎನ್‌ಎಎಚ್) ಮೂಲಕ ನಡೆಸಿದ ಸ್ವಯಂ-ಡೆಬಿಟ್ ವಹಿವಾಟುಗಳಲ್ಲಿ 34.1% ವಿಫಲವಾಗಿದೆ. ಪ್ರಾಥಮಿಕವಾಗಿ ಸಾಕಷ್ಟು ಹಣವಿಲ್ಲ. ವೈಫಲ್ಯಗಳ ಪ್ರಮಾಣವು ಮಾರ್ಚ್‌ನಲ್ಲಿ 32.8%ರಷ್ಟಿತ್ತು. ಈ ದತ್ತಾಂಶವು ಇಂಟ್ರಾ-ಬ್ಯಾಂಕ್ ಸ್ಟಾಂಡಿಂಗ್ ಸೂಚನೆಗಳನ್ನು ಪ್ರತಿಬಿಂಬಿಸುವುದಿಲ್ಲ ಮತ್ತು ಅಂತರ-ಬ್ಯಾಂಕ್ ಆದೇಶಗಳು ಮತ್ತು ಬ್ಯಾಂಕ್ ಹಾಗೂ ಬ್ಯಾಂಕೇತರ ಸಾಲದಾತರ ನಡುವಿನ ಆದೇಶಗಳಿಗೆ ಮಾತ್ರ. ಇವು ಪುನರಾವರ್ತಿತ ಪಾವತಿ ಗಳಾಗಿವೆ. ಅಲ್ಲಿ ಸಾಲಗಾರರು ಸ್ವಯಂ ಡೆಬಿಟ್ ಆದೇಶಗಳಿಗೆ ಒಪ್ಪಿಕೊಂಡಿದ್ದಾರೆ. ಅವರ ಬ್ಯಾಂಕ್ ಖಾತೆಗಳಿಂದ ಮಾಸಿಕ ಹಣವನ್ನು ಪಾವತಿಸಲಾಗುತ್ತಿತ್ತು. ಆದರೆ ಏಪ್ರಿಲ್ ತಿಂಗಳಿನಲ್ಲಿ ಇದು ಸಾಧ್ಯವಾಗದೇ, ಅನೇಕ ಇಎಂಐದಾರರ ಚೆಕ್‌ಗಳು ಬೌನ್ಸ್ ಆಗಿರೋದಾಗಿ ದತ್ತಾಂಶಗಳಿಂದ ತಿಳಿದು ಬಂದಿದೆ.

ಈ ಹಿಂದಿನ ತಿಂಗಳಲ್ಲಿ 27.5%ಗೆ ವಿರುದ್ಧವಾಗಿ ಏಪ್ರಿಲ್‌ನಲ್ಲಿ 27.9% ವಹಿವಾಟುಗಳು ಯಶಸ್ವಿಯಾಗಲಿಲ್ಲ. ಆಟೋ-ಡೆಬಿಟ್ ವೈಫಲ್ಯದ ಹೆಚ್ಚಳವು ಮಾರ್ಚ್ ಮತ್ತು ಏಪ್ರಿಲ್ ನಡುವೆ ಸುಮಾರು 129 ಬೇಸಿಸ್ ಪಾಯಿಂಟ್‌ಗಳಾಗಿದ್ದರೆ, ಹೆಚ್ಚಿನ ರಾಜ್ಯಗಳು ಲಾಕ್‌ಡೌನ್‌ಗೆ ಒಳಗಾಗುವುದರಿಂದ ಮೇ ತಿಂಗಳಲ್ಲಿ ಇದು ಇನ್ನಷ್ಟು ಹದಗೆಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಮೇ 28ಕ್ಕೆ ಜಿಎಸ್‌ಟಿ ಮಂಡಳಿ ಸಭೆ :

ಕೋವಿಡ್ ಲಸಿಕೆ, ಔಷಧಗಳ ಮೇಲಿನ ತೆರಿಗೆ ಕುರಿತು ಚರ್ಚೆ ಸಾಧ್ಯತೆ

ನವದೆಹಲಿ : ಜಿಎಸ್‌ಟಿ ಮಂಡಳಿಯು ಇದೇ ತಿಂಗಳ 28ರಂದು ಸಭೆ ಸೇರಲಿದ್ದು, ಕೋವಿಡ್‌ಗೆ ಸಂಬಂಧಿಸಿದ ಔಷಧಗಳು, ಆಕ್ಸಿಜನ್ ಕಾನ್‌ಸ್ಟ್ರೇಟರ್‌ಗಳಿಗೆ ಮತ್ತು ಲಸಿಕೆ ಮೇಲಿನ ತೆರಿಗೆ ದರಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ಪ್ರಸಕ್ತ ಹಣಕಾಸು ವರ್ಷಕ್ಕೆ ಜಿಎಸ್‌ಟಿ ವ್ಯವಸ್ಥೆಯಿಂದ ರಾಜ್ಯಗಳಿಗೆ ಆಗಲಿರುವ ವರಮಾನ ಕೊರತೆಯನ್ನು ಯಾವ ರೀತಿ ತುಂಬಿಕೊಡಬಹುದು ಎನ್ನುವುದೂ ಚರ್ಚೆಯ ಮುಖ್ಯ ವಿಷಯ ಆಗಿರುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ತಾಕೂರ್, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಅವರ ಕಚೇರಿಯ ಹೇಳಿದೆ.



ಕೋವಿಡ್-19 ಸಾಂಕ್ರಾಮಿಕದಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡುವ ಜೀವ ಉಳಿಸುವ ಔಷಧಗಳು, ಸಾಧನಗಳು ಮತ್ತು ಉಪಕರಣಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡುವಂತೆ ಎಐಸಿಐ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಕಳೆದ ತಿಂಗಳು ಬೇಡಿಕೆ ಇಟ್ಟಿದ್ದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಮತಾ ಬ್ಯಾನರ್ಜಿ ಅವರು ಸಹ ಇದೇ ರೀತಿಯ ಬೇಡಿಕೆಯನ್ನು ಕೇಂದ್ರದ ಮುಂದಿಟ್ಟಿದ್ದರು. ಆದರೆ, ಕೋವಿಡ್ ಲಸಿಕೆ, ಔಷಧ ಹಾಗೂ ಆಮ್ಲಜನಕದ ಕಾನ್‌ಸ್ಟ್ರೇಟರ್‌ಗಳಿಗೆ ಜಿಎಸ್‌ಟಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

‘ವಿನಾಯಿತಿ ನೀಡಿದರೆ, ಲಸಿಕೆ ತಯಾರಕರು ಕಚ್ಚಾ ವಸ್ತುಗಳಿಗೆ ಪಾವತಿಸಿರುವ ತೆರಿಗೆ ಸರಿದೂಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಸದ್ಯ, ಲಸಿಕೆಗೆ ಶೇ. 5ರಷ್ಟು ತೆರಿಗೆ ಇದೆ. ಕೋವಿಡ್‌ಗೆ ಸಂಬಂಧಿಸಿದ ಔಷಧಿಗಳಿಗೆ, ಆಮ್ಲಜನಕದ ಕಾನ್‌ಸ್ಟ್ರೇಟರ್‌ಗಳಿಗೆ ಶೇ.12ರಷ್ಟು ತೆರಿಗೆ ಇದೆ.

ಪರಿಹಾರ : ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಬಾಕಿಯಾಗಿ ಕೇಂದ್ರ ಸರ್ಕಾರವು ಹಿಂದಿನ ಹಣಕಾಸು ವರ್ಷದಲ್ಲಿ ರೂ.70 ಸಾವಿರ ಕೋಟಿ ಬಿಡುಗಡೆ ಮಾಡಿದೆ. ವಿಶೇಷ ಸಾಲ ವ್ಯವಸ್ಥೆ ಅಡಿ ಬಿಡುಗಡೆ ಮಾಡಿರುವ ರೂ. 1.10 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತ ಇದಾಗಿದೆ. ಹೀಗಿದ್ದರೂ 2020-21ಕ್ಕೆ ಕೇಂದ್ರವು ಇನ್ನೂ ರೂ.63 ಸಾವಿರ ಕೋಟಿ ಮೊತ್ತವನ್ನು ರಾಜ್ಯಗಳಿಗೆ ನೀಡಬೇಕಿದೆ.

ಬ್ಯಾಡ್ ಬ್ಯಾಂಕ್ : ಜೂನ್‌ನಿಂದ ಕಾರ್ಯಾರಂಭ ನಿರೀಕ್ಷೆ

ನವದೆಹಲಿ : ರಾಷ್ಟ್ರೀಯ ಆಸ್ತಿ ಪುನರ್‌ರಚನಾ ಕಂಪನಿಯು (ಎನ್‌ಎಆರ್‌ಸಿಎಲ್ - ಬ್ಯಾಡ್ ಬ್ಯಾಂಕ್) ಜೂನ್ ತಿಂಗಳಿನಿಂದ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ ಎಂದು ಭಾರತೀಯ ಬ್ಯಾಂಕುಗಳ ಒಕ್ಕೂಟದ (ಐಬಿಎ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಸುನಿಲ್ ಮೆಹ್ತಾ ತಿಳಿಸಿದ್ದಾರೆ.

ಬ್ಯಾಂಕ್‌ಗಳಲ್ಲಿನ ವಸೂಲಾಗದ ಸಾಲದ (ಎನ್‌ಪಿಎ) ಸಮಸ್ಯೆ ಇತ್ಯರ್ಥಪಡಿಸಲು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಇದನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದಕ್ಕೆ ಬ್ಯಾಡ್ ಬ್ಯಾಂಕ್ ಎಂದೂ ಹೇಳಲಾಗುತ್ತದೆ.

ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳು ಎನ್‌ಪಿಎ ಎಂದು ಗುರುತಿಸುವ ಸಾಲಗಳನ್ನು ಬ್ಯಾಡ್ ಬ್ಯಾಂಕ್‌ಗೆ ಖರೀದಿಸಲಿದೆ ಎಂದು ಮೆಹ್ತಾ ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ರ ಬಜೆಟ್‌ನಲ್ಲಿ ಬ್ಯಾಡ್ ಬ್ಯಾಂಕ್ ಸ್ಥಾಪಿಸುವ ಪ್ರಸ್ತಾವ ಮಾಡಿದ್ದರು.

ವಂಚನೆ ಎಂದು ವರ್ಗೀಕರಿಸಿರುವ ಸಾಲವನ್ನು ಬ್ಯಾಡ್ ಬ್ಯಾಂಕ್‌ಗೆ ಮಾರಾಟ ಮಾಡುವಂತಿಲ್ಲ ಎಂದು ಆರ್‌ಬಿಐ ಹೇಳಿದೆ. ಆರ್‌ಬಿಐನ ವಾರ್ಷಿಕ ವರದಿಯ ಪ್ರಕಾರ, 2020ರ ಮಾರ್ಚ್ ಅಂತ್ಯಕ್ಕೆ 1.9 ಲಕ್ಷ ಕೋಟಿ ಸಾಲಗಳನ್ನು ವಂಚನೆ ಎಂದು ವರ್ಗೀಕರಿಸಲಾಗಿದೆ.



ಸ್ನೇಹಿತನ ಸಾಲಕ್ಕೆ ಶ್ಯೂರಿಟಿ ಸಹಿ ಹಾಕಿದ ಪೊಲೀಸ್ ಕಾನ್ಸ್ಟೇಬಲ್ ದುರಂತ ಸಾವು

ಹೈದರಾಬಾದ್ : ಸ್ನೇಹಿತನ ಸಾಲಕ್ಕೆ ಶ್ಯೂರಿಟಿಯಾಗಿ ಸಹಿ ಮಾಡಿದ್ದ ಹೈದರಾಬಾದ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ. ಅಭಿಲಾಶ್ ನಾಯಕ್ (33) ಮೃತ ದುರ್ದೈವಿ. ಅಭಿಲಾಶ್ 2014ರಲ್ಲಿ ಪೊಲೀಸ್ ಇಲಾಖೆಯ ಸೇವೆಗೆ ಸೇರಿದ್ದ. ತನ್ನ ಪತ್ನಿ ಮತ್ತು ಪಾಲಕರೊಂದಿಗೆ ಹೈದರಾಬಾದ್‌ನ ಸರ್ಕಾರಿ ಕ್ವಾಟರ್ಸ್‌ನಲ್ಲಿ ಉಳಿದುಕೊಂಡಿದ್ದ.

ಅಭಿಲಾಶ್ ಪತ್ನಿಯ ಹೆಸರು ಇಂದ್ರಜ್ಯೋತಿ. ದಂಪತಿಗೆ ಧೀರಜ್ ಮತ್ತು ಹೇಮಂತ್ ಹೆಸರಿನ ಇಬ್ಬರು ಗಂಡುಮಕ್ಕಳಿದ್ದಾರೆ. ಮದನ್ಮಹೇಟಾ ಪೊಲೀಸ್ ಠಾಣೆಯಲ್ಲಿ ಕಳೆದ ಆರು ವರ್ಷದಿಂದ ಅಭಿಲಾಶ್ ಸೇವೆ ಸಲ್ಲಿಸುತ್ತಿದ್ದರು.

ಅಭಿಲಾಶ್ ಸಹೋದರ ಪ್ರಭುನಾಯಕ್ ಜಿಎಚ್‌ಎಂಸಿ ವಿಪತ್ತು ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ವಾರ ಅಭಿಲಾಶ್ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕರೆದುಕೊಂಡು ಕೊಡಾಡ ಪ್ರದೇಶಕ್ಕೆ ತೆರಳಿ ಅವರನ್ನು ಅಲ್ಲಿಯೇ ಬಿಟ್ಟು ಮನೆಗೆ ಮರಳಿದ್ದರು.

ನಂತರ ಕೆಲಸಕ್ಕೂ ಹೋಗಿ ಮಧ್ಯಾಹ್ನ 3 ಗಂಟೆಗೆ ಮನೆಗೆ ಮರಳಿದ್ದರು. ಊಟ ಮಾಡಿದ ಮೇಲೆ ಸ್ವಲ್ಪ ಮಲಗುವುದಾಗಿ ಹೇಳಿ ಕೋಣೆ ಸೇರಿದ ಅಭಿಲಾಶ್, ಸಂಜೆಯಾದರೂ ಹಿಂದಿರುಗಲೇ ಇಲ್ಲ. ಆದರೂ ಗಾಢ ನಿದ್ರೆಗೆ ಜಾರಿರಬಹುದು ಎಂದು ಪಾಲಕರು ಸುಮ್ಮನಾಗಿದ್ದರು.

ಈ ನಡುವೆ ಸಹೋದರ ಪ್ರಭುನಾಯಕ್ ಸುಮಾರು 10 ಗಂಟೆಗೆ ಮನೆಗೆ ಬಂದಿದ್ದಾನೆ. ಅಭಿಲಾಶ್‌ನನ್ನು ಅನೇಕ ಬಾರಿ ಕರೆದಿದ್ದಾನೆ. ಮಧ್ಯಾಹ್ನ ನಿದ್ರೆಗೆ ಜಾರಿದವರು ಇಷ್ಟೋತ್ತಾದರೂ ಬರಲಿಲ್ಲ ಮತ್ತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲವಲ್ಲ ಎಂಬ ಅನುಮಾನದಿಂದ ಬಾಗಿಲು ಒಡೆದು ನೋಡಿದಾಗ ಅಭಿಲಾಶ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಇಡೀ ಕುಟುಂಬ



ಆಘಾತಕ್ಕೆ ಒಳಗಾಯಿತು.

ತಕ್ಷಣ ಪಾಲಕರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸುವಷ್ಟರಲ್ಲಿ ಅಭಿಲಾಶ್ ಮೃತಪಟ್ಟಿದ್ದ. ಕೈ ಕುಯ್ದುಕೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿ ಅಭಿಲಾಶ್ ಪ್ರಾಣ ಬಿಟ್ಟಿದ್ದಾನೆ. ಇದೀಗ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

ಅಭಿಲಾಶ್ ತನ್ನ ಸ್ನೇಹಿತನ ಸಾಲಕ್ಕೆ ಶ್ಯೂರಿಟಿ ಸಹಿ ಹಾಕಿದ್ದ ಎನ್ನಲಾಗಿದೆ. ಕೊಟ್ಟ ಸಾಲವನ್ನು ಸ್ನೇಹಿತ ಹಿಂದಿರುಗಿಸದಿದ್ದಾಗ ಸಾಲ ಕೊಟ್ಟವನು ಅಭಿಲಾಶ್ ಸಂಬಳದಿಂದ ಹಣ ಪಡೆದುಕೊಳ್ಳುತ್ತಿದ್ದ. ಇದರಿಂದಾಗಿ ಅಭಿಲಾಶ್‌ಗೆ ಸಂಬಳ ಇಲ್ಲದಂತಾಗಿತ್ತು. ಈ ವಿಚಾರವನ್ನು ಮನೆಯವರಿಗೆ ತಿಳಿಸದೇ ರಹಸ್ಯವಾಗಿ ಇಟ್ಟಿದ್ದ. ಇದರಿಂದ ಖಿನ್ನತೆಗೆ ಜಾರಿ ಅಭಿಲಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದ್ದ 1000 ರೂ. ಕ್ಯಾಶ್ ಬ್ಯಾಕ್!

ನವದೆಹಲಿ : ಗ್ರಾಹಕರಿಗೆ ಭಾರತದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, 'ರೆಪ್ರಿಜಂಟೇಟಿವ್‌ಗಳು, ವಾಷಿಂಗ್ ಮಷಿನ್‌ಗಳು, ಮೈಕ್ರೋವೇವ್‌ಗಳು ಮುಂತಾದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಜಿಸಿರುವ ಗ್ರಾಹಕರಿಗೆ ಎಸ್‌ಬಿಐ ಕ್ಯಾಶ್ ಬ್ಯಾಕ್ ಕೊಡುಗೆಗಳನ್ನು ನೀಡಿದೆ.

ಎಸ್‌ಬಿಐ ತನ್ನ ಟ್ರೇಟರ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮ ಮನೆಯನ್ನು ಅತ್ಯುತ್ತಮ ಗೃಹೋಪಯೋಗಿ ವಸ್ತುಗಳೊಂದಿಗೆ ನವೀಕರಿಸುವುದು ಸ್ಮಾರ್ಟ್ ಆಯ್ಕೆಯಾಗಿದೆ. ಫ್ಲಾಟ್ ಪಡೆಯಿರಿ ರೂ 1,000 ಕ್ಯಾಶ್ ಬ್ಯಾಕ್.

ಒಬ್ಬ ವ್ಯಕ್ತಿಯು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಹೊಂದಿದ್ದರೆ ಮತ್ತು ಕ್ರೋಮಾ ಸ್ಟೋರ್‌ಗಳು ಅಥವಾ ಕ್ರೋಮಾ ವೆಬ್‌ಸೈಟ್‌ನಲ್ಲಿ ಶಾಪಿಂಗ್ ಮಾಡಬೇಕಾದ ಅಗತ್ಯವಿದ್ದರೆ ಮಾತ್ರ ಗ್ರಾಹಕರು ಅದರ ಕ್ಯಾಶ್ ಬ್ಯಾಕ್ ಕೊಡುಗೆಯನ್ನು




ಪಡೆಯಬಹುದು. ಈ ಕೊಡುಗೆಯು ಜೂನ್ 27, 2021 ರವರೆಗೆ ಮಾನ್ಯವಾಗಿರುತ್ತದೆ, ಮತ್ತು ಖರೀದಿದಾರರು ಕನಿಷ್ಠ ರೂ. 20,000 ವಹಿವಾಟು ಮಾಡಬೇಕಾಗುತ್ತದೆ. ಈ ಕೊಡುಗೆಯು ಇಎಂಎ ವಹಿವಾಟುಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಗ್ರಾಹಕರಿಗೆ ಪ್ರತಿ ಕಾರ್ಡ್ ಖಾತೆಗೆ ರೂ 1000 ಫ್ಲಾಟ್ ಕ್ಯಾಶ್ ಬ್ಯಾಕ್ ನೀಡಲಾಗುತ್ತದೆ.

ಕಾರ್ಪೊರೇಟ್ ಕಾರ್ಡ್‌ಗಳು ಮತ್ತು ಪೇಟಿಎಂ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಹೊರತುಪಡಿಸಿ ಎಲ್ಲಾ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳಿಗೆ ಈ ಕೊಡುಗೆ ಅನ್ವಯಿಸುತ್ತದೆ.



ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ

ಅಪೆಕ್ಸ್ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆ ಚೆಕ್‌ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೀಡಿದರು. ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.



ವಿಶ್ವಕರ್ಮ ಸಹಕಾರ ಬ್ಯಾಂಕ್‌ನ 45ನೇ ಸ್ಥಾಪನಾ ದಿನಾಚರಣೆ ಸಾಮಾಜಿಕ ಜವಾಬ್ದಾರಿಯ ನಿರ್ವಹಣೆ ಆರ್ಥಿಕ ಸಂಸ್ಥೆಗಳ ಕರ್ತವ್ಯ : ಶ್ರೀ ಏಕಗಮ್ಯಾನಂದಜೀ



ಮಂಗಳೂರು : ಕೊರೋನಾದಿಂದ ದೇಶವು ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಅದರಲ್ಲಿಯೂ ಕುಲಕಸುಬನ್ನೇ ನೆಚ್ಚಿಕೊಂಡಿರುವ ಸಮುದಾಯಗಳಲ್ಲಿ ಉದ್ಯೋಗಾವಕಾಶ ಇಲ್ಲದೇ ಬದುಕು ತತ್ತರಿಸುತ್ತಿದೆ. ಈ ಕ್ಷಿಪ್ತಕರ ಪರಿಸ್ಥಿತಿಯಲ್ಲಿ ಸಂಘ ಸಂಸ್ಥೆಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಧಾವಿಸಬೇಕು ಎಂದು ಶ್ರೀ ರಾಮಕೃಷ್ಣ ಮಠದ ಶ್ರೀ ಏಕಗಮ್ಯಾನಂದ ಸ್ವಾಮೀಜಿಯವರು ಹೇಳಿದರು. ವಿಶ್ವಕರ್ಮ ಸಹಕಾರ ಬ್ಯಾಂಕ್‌ನ 45ನೇ ಸ್ಥಾಪನಾ ದಿನಾಚರಣೆಯಂಗವಾಗಿ ಮಂಗಳವಾರ ಆನ್‌ಲೈನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸ್ಥಾಪನಾ ದಿನದ ಮಹತ್ವದ ಬಗ್ಗೆ ಸಂದೇಶವನ್ನು ನೀಡಿ ಮಾತನಾಡಿದರು.

ಹಿರಿಯರು ಕಟ್ಟಿದ ಸಂಸ್ಥೆಯನ್ನು ಬೆಳೆಸಬೇಕು. ಜಾತಿ ವ್ಯವಸ್ಥೆ, ಭಾರತೀಯ ಸಂಸ್ಕೃತಿಯ ಜೀವಾಳವಾಗಿದೆ. ಜಾತಿ, ಸಂಘಟನೆಗಳು, ಪರಸ್ಪರ ಒಗ್ಗೂಡಿಸುವ ಕೆಲಸ ಮಾಡುತ್ತದೆಯೇ ಹೊರತು ವಿಘಟಿಸುವುದಿಲ್ಲ.

ವಿಶ್ವಕರ್ಮ ಸಮಾಜವು ಕೌಶಲ್ಯವನ್ನು ಹೊಂದಿದ ಸಮಾಜವಾಗಿದ್ದು ಈ ಕೌಶಲ್ಯವನ್ನು ಬೆಳೆಸಲು ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರದ 'ಸ್ಕಿಲ್ ಇಂಡಿಯಾ' ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಕೌಶಲ್ಯದೊಂದಿಗೆ ವೃತ್ತಿಯಲ್ಲಿ ಹೊಸತನಕ್ಕೆ ತೆರೆದುಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಈ ಸಂದರ್ಭದಲ್ಲಿ ಸಂದೇಶ ನೀಡಿದರು.

ಅಧ್ಯಕ್ಷತೆ ವಹಿಸಿದ ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ಯ ಮಾತನಾಡಿ ಸುಮಾರು 45 ವರ್ಷಗಳ ಹಿಂದೆ ಚಿನ್ನದ ಕೆಲಸಗಾರರ ಆರ್ಥಿಕ ಶ್ರೇಯೋಭಿವೃದ್ಧಿಯ ಉದ್ದೇಶವನ್ನು ಇಟ್ಟುಕೊಂಡು ಹುಟ್ಟಿಕೊಂಡ ಈ ಸಂಸ್ಥೆ ಇಂದು ರಾಜ್ಯದ ಪ್ರಮುಖ ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿ ಒಂದಾಗಿ ಮೂಡಿಬಂದಿದೆ. ನಮ್ಮ ಸಂಸ್ಥೆಯ ಸ್ಥಾಪನೆಯ ಘನ ಉದ್ದೇಶವನ್ನು ಅರಿತುಕೊಂಡು ಸದಸ್ಯರ ಸಮಸ್ಯೆಗಳಿಗೆ ಧ್ವನಿಯಾಗಿ ಸ್ಪಂದಿಸಿ, ಅವರ ಸಮಗ್ರ ಅಭಿವೃದ್ಧಿಗೆ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು ಹಾಗೂ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲ., ಭಾವಪೂರ್ಣ ಶ್ರದ್ಧಾಂಜಲಿ

ಹುಬ್ಬಳ್ಳಿ: ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ವ್ಯವಸ್ಥಾಪಕರು, ಮುಖ್ಯಶಾಖೆ ಮತ್ತು ನಮಗಲ್ಲ ಆಕ್ರಿಯರಾದ ಶ್ರೀ ಪ್ರಕಾಶ ಎಸ್. ಸಂಬರಿಗಿಮಠ ಇವರು ದಿನಾಂಕ : 25-04-2021ರಂದು ಆಕಸ್ಮಿಕ ನಿಧನರಾದರು. ಮೃತರು ಕಳೆದ 29 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು. ಅವರ ಸ್ನೇಹಮಯ ಮತ್ತು ಸಹೃದಯ ನಡುವಳಿಕೆಯಿಂದ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ಬ್ಯಾಂಕು ಓರ್ವ ನಿಷ್ಠಾವಂತ ಸಿಬ್ಬಂದಿಯನ್ನು ಕಳೆದು ಕೊಂಡಿದೆ. ಅವರ ನಿಧನದಿಂದಾಗಿ ಬ್ಯಾಂಕಿಗೆ ತುಂಬಲಾರದ ಹಾನಿಯಾಗಿರುತ್ತದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ದಿ ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಪ್ರಾರ್ಥಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.




ಭಾರತಕ್ಕೆ ಜೀವನೋಪಾಯ ಬಿಕ್ಕಟ್ಟಿನ ಭೀತಿ : ಅರ್ಥಶಾಸ್ತ್ರಜ್ಞ ಜೀನ್ ಡ್ರೆಜೆಯ್

ನವದೆಹಲಿ : ಕೋವಿಡ್ ಸಾಂಕ್ರಾಮಿಕ ಹರಡುವುದನ್ನು ತಡೆಯುವ ಸಲುವಾಗಿ ರಾಜ್ಯಗಳು ಸ್ಥಳೀಯ ಮಟ್ಟದಲ್ಲಿ ವಿಧಿಸಿರುವ ನಿರ್ಬಂಧಗಳಿಂದಾಗಿ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿ ಪರಿಸ್ಥಿತಿಯು ಇನ್ನಷ್ಟು ಹದಗೆಡುವ ಸಾಧ್ಯತೆ ಇದ್ದು ಭಾರತವು ಗಂಭೀರ ಜೀವನೋಪಾಯ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು ಎಂದು ಅರ್ಥಶಾಸ್ತ್ರಜ್ಞ ಜೀನ್ ಡ್ರೆಜೆಯ್ ಹೇಳಿದ್ದಾರೆ.

‘ಪಿಟಿಐ’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತವನ್ನು 2024-25ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸರ್ಕಾರದ ಗುರಿ ಈಡೇರುವುದು ಕಷ್ಟಸಾಧ್ಯ ಎಂದು ಹೇಳಿದ್ದಾರೆ. ಕೋವಿಡ್ ಎರಡನೇ ಅಲೆಯು ಭಾರತದ ಆರ್ಥಿಕತೆಯ ಮೇಲೆ ಬೀರಿರುವ ಪರಿಣಾಮದ ಬಗ್ಗೆ ಮಾತನಾಡಿದ ಅವರು, ದುಡಿಯುವ ವರ್ಗವನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ ಈ ವರ್ಷದ ಪರಿಸ್ಥಿತಿಯು ಕಳೆದ ವರ್ಷಕ್ಕಿಂತ ತೀರಾ ಭಿನ್ನವಾಗಿಲ್ಲ ಎಂದಿದ್ದಾರೆ. ಸ್ಥಳೀಯ ಮಟ್ಟದ ಲಾಕ್‌ಡೌನ್ ಪರಿಣಾಮಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಂತೆ ವಿನಾಶಕಾರಿಯಲ್ಲ. ಆದರೆ ದುಡಿಯುವ ವರ್ಗದವರಿಗೆ ತೀರಾ ಕೆಟ್ಟದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸೋಂಕಿಗಿಂತಲೂ ಸೋಂಕಿನ ಭಯ ಹೆಚ್ಚು ವ್ಯಾಪಕವಾಗಿದ್ದು ಆರ್ಥಿಕ ಚಟುವಟಿಕೆಯ ಪುನಶ್ಚೇತನಕ್ಕೆ ಅಡ್ಡಿಯಾಗುತ್ತಿದೆ. ಸಾಮೂಹಿಕ ಲಸಿಕೆ ನೀಡಿಕೆ ಹೊರತಾಗಿಯೂ ಈ ಬಿಕ್ಕಟ್ಟು ದೀರ್ಘಕಾಲದವರೆಗೆ, ಬಹುಶಃ ವರ್ಷಗಳವರೆಗೆ ಮುಂದುವರಿಯುವ ಆತಂಕವಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅನೇಕ ಜನರು ಉಳಿತಾಯ ಮತ್ತು ಪಡೆದಿರುವ ಸಾಲದ ಮೊತ್ತವನ್ನು ಖಾಲಿ ಮಾಡಿದ್ದಾರೆ. ಕಳೆದ ವರ್ಷದ ಬಿಕ್ಕಟ್ಟಿನಿಂದಾಗಿ ಸಾಲ ಪಡೆದವರಿಗೆ ಈ ಬಾರಿ ಮತ್ತೆ ಅದು ದೊರೆಯದು. ಕಳೆದ ವರ್ಷ ಪರಿಹಾರದ ಪ್ರಾಕೇಜನ್ನು ಸರ್ಕಾರ ಘೋಷಿಸಿತ್ತು. ಈ ವರ್ಷ ಆ ಬಗ್ಗೆ ಚರ್ಚೆಯಾಗಿಲ್ಲ. ಇದಲ್ಲದೆ ಸ್ಥಳೀಯ ಲಾಕ್‌ಡೌನ್‌ಗಳು ಶೀಘ್ರದಲ್ಲೇ ರಾಷ್ಟ್ರಮಟ್ಟದ ಲಾಕ್‌ಡೌನ್‌ಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ. ಒಟ್ಟಿನಲ್ಲಿ ದೇಶವು ಜೀವನೋಪಾಯಕ್ಕೆ ಸಂಬಂಧಿಸಿದ ಗಂಭೀರ ಬಿಕ್ಕಟ್ಟಿನತ್ತ ಸಾಗುತ್ತಿದೆ ಎಂದು ಅವರು ಹೇಳಿದ್ದಾರೆ.



ಕೊರೊನಾ 2ನೇ ಅಲೆ ಗರಿಷ್ಠ ಮಟ್ಟಕ್ಕೆ ಭಾರತದ ಜಿಡಿಪಿ ಕನಿಷ್ಠ ಮಟ್ಟಕ್ಕೆ

ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ತರಂಗವು ಜೂನ್ ಅಂತ್ಯದ ವೇಳೆಗೆ ಗರಿಷ್ಠ ಮಟ್ಟವನ್ನು ತಲುಪಿದರೆ ಭಾರತದ ಜಿಡಿಪಿ ಬೆಳವಣಿಗೆ ದರ ಏಕ ಅಂಕಗಳಿಗಿಳಿಯಲಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಹೇಳಿದೆ.

ಜೂನ್ ಅಂತ್ಯದಲ್ಲಿ ಕೋವಿಡ್ ಸಂಖ್ಯೆ ಮತ್ತಷ್ಟು ಹೆಚ್ಚಿದರೆ 2021-22ರ (ಏಪ್ರಿಲ್-ಮಾರ್ಚ್) ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2 ಪ್ರತಿಶತದಷ್ಟು ಇಳಿಯಬಹುದು ಎನ್ನಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಆರಂಭದಲ್ಲಿ 2021-22ರಲ್ಲಿ (ಏಪ್ರಿಲ್-ಮಾರ್ಚ್) ಭಾರತದ ಜಿಡಿಪಿ ಶೇ.11ರಷ್ಟು ಏರಿಕೆಯಾಗಲಿದೆ ಎಂದು ರೇಟಿಂಗ್ ಏಜೆನ್ಸಿ ಅಂದಾಜಿಸಿತ್ತು. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗವು ಮೇ-ಅಂತ್ಯದ ವೇಳೆಗೆ ಗರಿಷ್ಠ ಸಂಖ್ಯೆಯ ಪ್ರಕರಣಗಳನ್ನು ತಲುಪಿದರೆ, ಜಿಡಿಪಿ ಬೆಳವಣಿಗೆಯು ಶೇಕಡಾ 9.8ಕ್ಕೆ ಇಳಿಯುತ್ತದೆ ಎಂದು ಅದು ಹೇಳಿದೆ. ಅಧಿಕೃತ ಅಂದಾಜಿನ ಪ್ರಕಾರ, ರಾಷ್ಟ್ರೀಯ ಲಾಕ್‌ಡೌನ್ ನಿಂದಾಗಿ 2020-21ರಲ್ಲಿ ಆರ್ಥಿಕತೆಯು ಶೇಕಡಾ 7.6ರಷ್ಟು ಕುಗ್ಗಿತು. ಇದೀಗ ದೇಶಾದ್ಯಂತ ಕೋವಿಡ್ ಎರಡನೇ ಅಲೆಯಿಂದಾಗಿ ಅನೇಕ ರಾಜ್ಯಗಳು ಲಾಕ್‌ಡೌನ್ ಮುಂದಾಗಿದೆ. ಹೀಗಾಗಿ ಜಿಡಿಪಿ ಬೆಳವಣಿಗೆಯ ಅಂದಾಜುಗಳಲ್ಲಿ ಪರಿಷ್ಕರಣೆಗಳು ನಡೆಯುತ್ತಿದೆ.



ಲಸಿಕೆ : ಬ್ಯಾಂಕ್, ವಿಮಾ ಸಿಬ್ಬಂದಿಗೆ ಆದ್ಯತೆ ನೀಡಲು ಸೂಚನೆ

ನವದೆಹಲಿ : ಕೋವಿಡ್-19ಕ್ಕೆ ಲಸಿಕೆ ನೀಡುವಾಗ ಬ್ಯಾಂಕ್ ಹಾಗೂ ವಿಮಾ ಕಂಪನಿಗಳ ಉದ್ಯೋಗಿಗಳಿಗೆ ಆದ್ಯತೆ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಬ್ಯಾಂಕ್ ಮತ್ತು ವಿಮಾ ಕಂಪನಿಗಳ ಉದ್ಯೋಗಿಗಳು ಸಂಕಷ್ಟದ ಈ ಸಂದರ್ಭದಲ್ಲಿ ಹೆಚ್ಚಿನ ಅಪಾಯ ಎದುರಿಸುತ್ತಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ದೇಬಿಶಿ ಪಾಂಡಾ ಅವರು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಇವರಿಗೆ ಆದ್ಯತೆ ಮೇಲೆ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದನ್ನು ಪರಿಗಣಿಸಬೇಕು ಎಂದು ಹೇಳಿದ್ದಾರೆ. ನಮ್ಮ ಬ್ಯಾಂಕ್ ಹಾಗೂ ವಿಮಾ ಕಂಪನಿ ಸಿಬ್ಬಂದಿ, ಪಾವತಿ ಸೇವೆ ಒದಗಿಸುವವರು, ಬ್ಯಾಂಕ್ ಮಿತ್ರರು ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳು ಅಡತಡೆ ಇಲ್ಲದೆ ಸಿಗುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಪಾಂಡಾ ಅವರು ಟ್ವೀಟ್ ಮಾಡಿದ್ದಾರೆ. ಈ ವಲಯದ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸಲು ಮುಕ್ತವಾಗಿ ಓಡಾಟ ನಡೆಸುವ ವ್ಯವಸ್ಥೆ ಇರಬೇಕು.

ರಾಜ್ಯಗಳು ಈ ಬಗ್ಗೆ ಗಮನ ನೀಡಬೇಕು ಎಂದು ಪಾಂಡಾ ಅವರು ಪತ್ರದಲ್ಲಿ ಹೇಳಿದ್ದಾರೆ. ದೇಶದ ಬ್ಯಾಂಕಿಂಗ್ ವಲಯದಲ್ಲಿ 13.5ಲಕ್ಷ ನೌಕರರು ಇದ್ದಾರೆ. ಈ ಪೈಕಿ ಕಳೆದ ವರ್ಷ ಕೋವಿಡ್‌ನಿಂದಾಗಿ 600 ಮಂದಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (ಐಬಿಎ) ಮಾಹಿತಿ ನೀಡಿದೆ.



ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



1. ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ (ಬಿಬಿಎಂ) ಸ್ಥಾಪಿಸಲು ನಮ್ಮ ಬ್ಯಾಂಕಿನ ಬೈಲಾಕ್ಕೆ ಮಾಡಲಾದ ತಿದ್ದುಪಡಿಯನ್ನು ಜನವರಿ 18, 2021ರಂದು ರಿಜಿಸ್ಟ್ರಾರರ ಒಪ್ಪಿಗೆಗಾಗಿ ಸಲ್ಲಿಸಿದ್ದೇವೆ. ನಮ್ಮ ಸತತ ಪ್ರಯತ್ನದ ನಂತರವೂ ಇದುವರೆಗೆ ತಿದ್ದುಪಡಿಗೆ ಒಪ್ಪಿಗೆ ಸಿಕ್ಕಿಲ್ಲ. ರಿಜರ್ವ್ ಬ್ಯಾಂಕಿನ ನಿರ್ದೇಶನದಂತೆ ಜೂನ್ 30, 2021ರೊಳಗೆ ಬಿಬಿಎಂ ಸ್ಥಾಪಿಸಬೇಕಿದೆ. ಕೋವಿಡ್ ಮಹಾಮಾರಿಯಿಂದಾಗಿ ರಾಜ್ಯ ಸರ್ಕಾರದ ಇಲಾಖೆಗಳ ಕಾರ್ಯ ಕುಂಠಿತವಾಗಿದೆ. ಆದ್ದರಿಂದ ಬಿಬಿಎಂ ಸ್ಥಾಪಿಸಲು ಇನ್ನು ಆರು ತಿಂಗಳ ಕಾಲಾವಧಿ ಕೇಳಿ ರಿಜರ್ವ್ ಬ್ಯಾಂಕಿಗೆ ಮನವಿ ಸಲ್ಲಿಸಿ.

- ಪಟ್ಟಣ ಸಹಕಾರ ಬ್ಯಾಂಕ್ ಲಿ., ತುಮಕೂರು.

ಉತ್ತರ : ಕೋವಿಡ್‌ನಿಂದಾಗಿ ಹಿಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಯಬೇಕಾದ ಮಹಾಸಭೆಗಳನ್ನು ಡಿಸೆಂಬರ್ 25, 2020ರವರೆಗೆ ಮುಂದೂಡಲಾಗಿತ್ತು. ಹಾಗಾಗಿ ನಮ್ಮ ಮನವಿಯ ಮೇರೆಗೆ ರಿಜರ್ವ್ ಬ್ಯಾಂಕು ಬಿಬಿಎಂ ಸ್ಥಾಪಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 31, 2020ರಿಂದ ಜೂನ್ 30, 2021ರವರೆಗೆ ಮುಂದೂಡುತ್ತದೆ. ಸಹಕಾರ ಸಂಘಗಳ ಕಾಯ್ದೆಯ ಕಲಂ 12(2)ರಲ್ಲಿ ತಿಳಿಸಿದಂತೆ ಬೈಲಾ ತಿದ್ದುಪಡಿಯ ಪ್ರತಿಯನ್ನು ರಿಜಿಸ್ಟ್ರಾರರಿಗೆ ಸಲ್ಲಿಸಿದ ಮೂರು ತಿಂಗಳೊಳಗೆ ಅವರ ಒಪ್ಪಿಗೆ ಸಿಗದಿದ್ದರೆ, ಬೈಲಾಗೆ ರಿಜಿಸ್ಟ್ರಾರರ ಒಪ್ಪಿಗೆ ಸಿಕ್ಕಿದೆಯೆಂದು ತಿಳಿಯತಕ್ಕದ್ದು. ಬ್ಯಾಂಕು ಬೈಲಾ ಪ್ರತಿಯನ್ನು ರಿಜಿಸ್ಟ್ರಾರರಿಗೆ ಸಲ್ಲಿಸಿ ಮೂರು ತಿಂಗಳ ಅವಧಿ ಮುಗಿದಿರುವುದರಿಂದ ನಿಜಸ್ಥಿತಿಯನ್ನು ವಿವರಿಸಿ ಬಿಬಿಎಂ ಸದಸ್ಯರ ಪಟ್ಟಿಯನ್ನು ಇತರ ದಾಖಲಾತಿಗಳೊಂದಿಗೆ ರಿಜರ್ವ್ ಬ್ಯಾಂಕಿಗೆ ಕಳುಹಿಸಿ. ಅಲ್ಲಿಗೆ ಬ್ಯಾಂಕು ರಿಜರ್ವ್ ಬ್ಯಾಂಕಿನ ನಿರ್ದೇಶನವನ್ನು ಪಾಲಿಸಿದಂತಾಗುತ್ತದೆ. ಈ ಬಗ್ಗೆ ಹೆಚ್ಚಿನ ವಿವರಣೆ ಬೇಕಾದಲ್ಲಿ ರಿಜರ್ವ್ ಬ್ಯಾಂಕು ರಿಜಿಸ್ಟ್ರಾರರಿಂದ ಪಡೆಯಲು ಬಯಸಬಹುದು. ಇಲ್ಲವೆ ಮುಂದಿನ ಟ್ರಾಫಿಕ್‌ಬ್ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಬಹುದು.

2. ಪಟ್ಟಣ ಸಹಕಾರ ಬ್ಯಾಂಕುಗಳು ಮಾರ್ಚ್ 31, 2021ರಂದು ಮುಗಿಯುವ ಆರ್ಥಿಕ ವರ್ಷದ ಲಾಭದಿಂದ ಡಿವಿಡೆಂಡ್‌ನ್ನು ನಿಯಮಗಳಿಗನುಗುಣವಾಗಿ ನೀಡಬಹುದು ಎಂದು ತನ್ನ ದಿನಾಂಕ ಏಪ್ರಿಲ್ 27, 2021ರ ಸುತ್ತೋಲೆಯಲ್ಲಿ ರಿಜರ್ವ್ ಬ್ಯಾಂಕ್ ಹೇಳಿದೆ. ಡಿವಿಡೆಂಡ್ ಪಾವತಿಯ ಮುನ್ನ ಪಾಲಿಸಬೇಕಾದ ನಿಯಮಗಳಾವುವು?

- ಪಟ್ಟಣ ಸಹಕಾರ ಬ್ಯಾಂಕ್ ಲಿ., ಮಂಗಳೂರು.

ಉತ್ತರ : ಈ ಕೆಳಗಿನ ಷರತ್ತುಗಳನ್ನು ಪಾಲಿಸಿದಲ್ಲಿ ಬ್ಯಾಂಕು ಡಿವಿಡೆಂಡ್ ನೀಡಬಹುದಾಗಿದೆ :

- ಬ್ಯಾಂಕಿನ ಸಿಆರ್‌ಎಲ್‌ಆರ್ ಪ್ರಮಾಣ ರಿಜರ್ವ್ ಬ್ಯಾಂಕಿನ ನಿಯಮಾನುಸಾರ ಇರಬೇಕು.
- ನಿವ್ವಳ ಸುಸ್ತಿ ಸಾಲ ಶೇ.5ಕ್ಕಿಂತ ಕಡಿಮೆ ಇರಬೇಕು.

● ಸಿಆರ್‌ಆರ್/ಎಸ್‌ಎಲ್‌ಆರ್ ಪ್ರಮಾಣದಲ್ಲಿ ಯಾವುದೇ ಚ್ಯುತಿಯಿರಬಾರದು.

● ಎಲ್ಲಾ ಅನುವುಗಳನ್ನು ಮಾಡಬೇಕು.

● ಹಿಂದಿನ ವರ್ಷಗಳ ನಷ್ಟದ ಹೊಂದಾಣಿಕೆ ಮಾಡಿದ ನಂತರ ಉಳಿದ ಲಾಭದಲ್ಲಿ ಡಿವಿಡೆಂಡ್ ನೀಡಬೇಕು. ಪಟ್ಟಣ ಸಹಕಾರ ಬ್ಯಾಂಕುಗಳು ಮೇಲೆ ಉಲ್ಲೇಖಿಸಿದ ಉಳಿದೆಲ್ಲ ನಿಯಮಗಳನ್ನು ಪಾಲಿಸುತ್ತಿದ್ದು ಅವುಗಳ ನಿವ್ವಳ ಸುಸ್ತಿ ಸಾಲದ ಪ್ರಮಾಣ ಶೇ.5ಕ್ಕಿಂತ ಅಧಿಕವಿದ್ದು ಶೇ.10ಕ್ಕಿಂತ ಕಡಿಮೆಯಿದ್ದಲ್ಲಿ ಡಿವಿಡೆಂಡ್ ನೀಡುವ ಮುನ್ನ ರಿಜರ್ವ್ ಬ್ಯಾಂಕಿನ ಪೂರ್ವಾನುಮತಿ ಪಡೆಯಬೇಕಾಗಿದೆ. ನಿವ್ವಳ ಸುಸ್ತಿ ಸಾಲ ಶೇ.10ಕ್ಕಿಂತ ಅಧಿಕವಿದ್ದರೆ ರಿಜರ್ವ್ ಬ್ಯಾಂಕು ಡಿವಿಡೆಂಡ್ ವಿತರಿಸಲು ಅನುಮತಿ ನೀಡುವ ಸಂಭವ ಕಡಿಮೆ.

3. ಪಟ್ಟಣ ಸಹಕಾರ ಬ್ಯಾಂಕುಗಳು ಆರ್ಥಿಕ ವರ್ಷ 2021-22 ರಿಂದ ತಮ್ಮ ಶಾಸನಬದ್ಧ ಲೆಕ್ಕಪರಿಶೋಧನೆಯನ್ನು ರಿಜರ್ವ್ ಬ್ಯಾಂಕಿನ ನಿರ್ದೇಶನಕ್ಕನುಗುಣವಾಗಿ ಮಾಡಬೇಕು ಎಂದು ತನ್ನ ದಿನಾಂಕ ಏಪ್ರಿಲ್ 27, 2021ರ ಸುತ್ತೋಲೆಯಲ್ಲಿ ತಿಳಿಸಿದೆ. ಪಟ್ಟಣ ಸಹಕಾರ ಬ್ಯಾಂಕುಗಳು ಲೆಕ್ಕಪರಿಶೋಧಕರಿಗೆ ನೀಡುವ ಸಂಭಾವನೆಯು ಶಾಸನಬದ್ಧ / ನಿಯಂತ್ರಕ ನಿಬಂಧನೆಗಳಿಗನುಸಾರವಾಗಿ ಇರಬೇಕು ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಥವಾ ರಿಜರ್ವ್ ಬ್ಯಾಂಕು ನಿಗದಿಪಡಿಸಿದ ಸಂಭಾವನೆಯ ಮೊತ್ತ ಎಷ್ಟು?

- ಕಾಮತ್ ಅಂಡ್ ಅಸೋಸಿಯೇಟ್ಸ್, ಸಿ.ಎ. ಬೆಂಗಳೂರು.

ಉತ್ತರ : ರಿಜರ್ವ್ ಬ್ಯಾಂಕಿನ ಸುತ್ತೋಲೆಯ ಪ್ರಕಾರ ಪ್ರಸ್ತುತ ಪಟ್ಟಣ ಸಹಕಾರ ಬ್ಯಾಂಕುಗಳು ಶಾಸನಬದ್ಧ ಲೆಕ್ಕಪರಿಶೋಧಕರಿಗೆ ನೀಡುವ ಸಂಭಾವನೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದ ದರದಲ್ಲಿರುತ್ತದೆ. ಬ್ಯಾಂಕುಗಳ ಠೇವಣಿ ಮೊಬಲಗಿಗೆ ಅನುಗುಣವಾಗಿ ಸಂಭಾವನೆ ಮೊತ್ತ ಬದಲಾಗುತ್ತದೆ. ಈ ಕೆಳಗೆ ತಿಳಿಸಿದ ಕೋಷ್ಟಕದಲ್ಲಿ ತಿಳಿಸಿದ ಸಂಭಾವನೆಯ ಮೊತ್ತದೊಂದಿಗೆ ಜಾರಿಯಲ್ಲಿರುವ ಮತ್ತು ಅನ್ವಯವಾಗುವ ತೆರಗಿಯನ್ನು ನೀಡಬೇಕಾಗಿದೆ. ಸಂಭಾವನೆ ಹೊರತುಪಡಿಸಿ ದಿನಭತ್ಯೆ, ಪ್ರವಾಸಭತ್ಯೆ ಹಾಗೂ ಇತರೆ ಯಾವುದೇ ರೀತಿಯ ಭತ್ಯೆಯನ್ನು ನೀಡತಕ್ಕದ್ದಲ್ಲ. ಲೆಕ್ಕಪರಿಶೋಧಕರಿಗೆ ನೀಡತಕ್ಕ ಸಂಭಾವನೆ ಈ ಕೆಳಗಿನಂತಿರುತ್ತದೆ.

ಕ್ರ.ಸಂ.	ಠೇವಣಿ ಮೊಬಲಗು	ಸಂಭಾವನೆ (ರೂ.)
1	ರೂ.25 ಕೋಟಿ ವರೆಗೆ	75,000
2.	ರೂ.25 ಕೋಟಿ ಮೇಲ್ಪಟ್ಟು ರೂ.35 ಕೋಟಿವರೆಗೆ	75,000
3.	ರೂ.35 ಕೋಟಿ ಮೇಲ್ಪಟ್ಟು ರೂ.50 ಕೋಟಿವರೆಗೆ	1,00,000
4.	ರೂ.50 ಕೋಟಿ ಮೇಲ್ಪಟ್ಟು ರೂ.65 ಕೋಟಿವರೆಗೆ	1,25,000
5.	ರೂ.65 ಕೋಟಿ ಮೇಲ್ಪಟ್ಟು ರೂ.80 ಕೋಟಿವರೆಗೆ	1,50,000
6.	ರೂ.80 ಕೋಟಿ ಮೇಲ್ಪಟ್ಟು ರೂ.100 ಕೋಟಿವರೆಗೆ	1,75,000
7.	ರೂ.100 ಕೋಟಿ ಮೇಲ್ಪಟ್ಟು ರೂ.200 ಕೋಟಿವರೆಗೆ	2,25,000
8	ರೂ.200 ಕೋಟಿ ಮೇಲ್ಪಟ್ಟು	2,50,000

ಮೇಲೆ ತಿಳಿಸಿದ ಸಂಭಾವನೆಯಲ್ಲದೆ ಪ್ರತಿ ಶಾಖೆಗೆ ರೂ.12,000 ದಂತೆ ಹೆಚ್ಚಿಸಿ ಶುಲ್ಕವನ್ನು ಲೆಕ್ಕಪರಿಶೋಧಕನಿಗೆ ಪಾವತಿಸತಕ್ಕದ್ದು.



ಒನ್‌ಲೈನ್ ನ್ಯಾಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಅಸ್ಸಾಂನಲ್ಲಿ ರಿಕ್ಟರ್ ಮಾಪನದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ, ಕೇಂದ್ರ ಅಸ್ಸಾಂ ಸೋನಿಟರ್ ಜಿಲ್ಲೆಯ ಪೂರ್ವ-ವಾಯವ್ಯ ಭಾಗ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
- ಲಾಕ್‌ಡೌನ್‌ನಲ್ಲಿ ಹನುಮಸಾಗರದ ಕುಟುಂಬವೊಂದು ವಿಡಿಯೋ ಕಾಲ್ ಮೂಲಕ ತಮ್ಮ ಮಗುವಿನ ನಾಮಕರಣ ಮಾಡಿದ ಘಟನೆ ನಡೆದಿದೆ.
- ಇಸ್ರೇಲ್‌ನಲ್ಲಿ ಯಹೂದಿ ಮತ್ತು ಅರಬ್ ಮೂಲದ ಜನರ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕೋಮು ಹಿಂಸಾಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಘರ್ಷಣೆ ಅಂತ್ಯಕ್ಕಾಗಿ ತುರ್ತು ಸಭೆಯನ್ನು ಆಯೋಜಿಸಿದೆ.
- ಮಾರುಕಟ್ಟೆಯಲ್ಲಿ ಎಲ್ಲ ಧಾರಣೆಗಳು ಕಳೆದ ವರ್ಷಕ್ಕಿಂತ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿವೆ, ರಸಗೊಬ್ಬರದ ಧಾರಣೆಯು ಏರುಮುಖವಾಗಿದ್ದರೆ, ಭತ್ತ ಇಳಿಮುಖವಾಗಿದೆ ಹಾಗೂ ರಾಜ್ಯದ ಯಾವುದೇ ಮಾರುಕಟ್ಟೆಯಲ್ಲಿ ಯಾವುದೇ ತಳಿಯ ಭತ್ತದ ದರ 1600 ರೂ.ಗಿಂತ ಹೆಚ್ಚಿಲ್ಲ.
- ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-V ಕೋವಿಡ್ ಲಸಿಕೆಯ ಮೊದಲ

- ಡೋಸ್ ಅನ್ನು ಭಾರತದಲ್ಲಿ ಇಂದು ನೀಡಲಾಯಿತು. ಆಮದು ಮಾಡಿಕೊಳ್ಳಲಾದ ಸ್ಪುಟ್ನಿಕ್ ಲಸಿಕೆಯ ಒಂದು ಡೋಸ್‌ಗೆ 995 ರೂಪಾಯಿ ವೆಚ್ಚ ತಗುಲುತ್ತದೆ ಎಂದು ಡಾ. ರೆಡ್ಡೀಸ್ ಲ್ಯಾಬ್ ತಿಳಿಸಿದೆ.
- ಭಾರತೀಯ ಸಂಜಾತೆ ನೀರಾ ತಂಡ್ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್‌ಅವರ ಹಿರಿಯ ಸಲಹೆಗಾರರಾಗಿ ನೇಮಕವಾಗಿದ್ದು, ಅವರಿಗೆ ಎರಡು ಹೊಣೆಗಾರಿಕೆ ನೀಡಲಾಗಿದೆ.
 - ಭಾರತದಲ್ಲಿನ ಕೋವಿಡ್ ಬಿಕ್ಕಟ್ಟು ಅತೀವ ಕಳವಳಕಾರಿಯಾಗಿ ಮುಂದುವರಿದಿದ್ದು ಎರಡನೇ ಅಲೆ ಮೊದಲನೇಯದಕ್ಕಿಂತಲೂ ಹೆಚ್ಚು ಮಾರಕವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯು.ಎಚ್.ಒ) ಮುಖ್ಯಸ್ಥ ಟೆಡ್ರೋಸ್ ಅಧನಾಮ್ ಗೆಬ್ರೇಯಿಸಸ್ ಎಚ್ಚರಿಸಿದ್ದಾರೆ.
 - ಚೀನಾದ ಬಾಹ್ಯಾಕಾಶ ನೌಕೆಯು ಮಂಗಳ ಗ್ರಹದ ಮೇಲೆ ಯಶಸ್ವಿಯಾಗಿ ಇಳಿಯುವ ಮೂಲಕ ಚೀನಾ ಮಂಗಳ ಗ್ರಹದಲ್ಲಿ ತನ್ನ ರೋವರ್ ಅನ್ನು ಇಳಿಸಿದ ಎರಡನೇ ರಾಷ್ಟ್ರ ಎನಿಸಿಕೊಂಡಿದೆ, ಈ ಮೊದಲು ಅಮೆರಿಕ ತನ್ನ ರೋವರ್ ಅನ್ನು ಇಳಿಸಿದೆ ಎಂದು ವರದಿ ತಿಳಿಸಿದೆ.

ಹಿ ದು ಗ ರ ಅ ನಿ ಸಿ ಕೆ . . .



ಎಚ್ಚರಿಸಿರುವುದು ಸೂಕ್ತವಾಗಿದೆ : ನಮ್ಮಲ್ಲಿ ಕೋವಿಡ್ ಸಾಂಕ್ರಾಮಿಕದ ನಿರ್ವಹಣೆ ಯಾವುದೇ ವೈಜ್ಞಾನಿಕತೆಯಿಲ್ಲದೆ, ದೂರದೃಷ್ಟಿಯೂ ಇಲ್ಲದೇ ನಡೆದಿದೆ. ಇದೇ ರೀತಿ ಮುಂದುವರಿದರೆ ಮೇ ಮಧ್ಯಂತರದ ನಂತರ ಪ್ರತಿದಿನ ಅತೀ ಹೆಚ್ಚು ಸೋಂಕು ಹಾಗೂ ಸಾವುಗಳನ್ನು ನೋಡಬೇಕಾದೀತು. ಈಗ ಸರ್ಕಾರಗಳು ಕೋವಿಡ್ ಅನ್ನು ನಿರ್ವಹಿಸುತ್ತಿರುವ ರೀತಿ ನೋಡಿದರೆ ಈ ಆತಂಕ ನಿಜವಾಗುವಂತೆ, ಅದಕ್ಕಿಂತಲೂ ಹೆಚ್ಚು ಕೆಡುವಂತೆ ಕಾಣುತ್ತಿದೆ. ಇಂಥ ಸನ್ನಿವೇಶದಲ್ಲಿ ಶ್ರೀ ಎಚ್.ಕೆ. ಪಾಟೀಲರು ರಾಜ್ಯ-ಕೇಂದ್ರ ಸರ್ಕಾರಗಳನ್ನು ಎಚ್ಚರಿಸಿರುವುದು ಸೂಕ್ತವಾಗಿದೆ.

» ಆಶೀರ್ವಕ ಪಟ್ಟಣಪಟ್ಟಿ, ಧಾರವಾಡ.

ಜಾಮೀನುದಾರ ಕಮಂಗಿ...! : ಸಾಲ ಕೊಟ್ಟವನು ಕೋಡಂಗಿ; ತೆಗೆದು ಕೊಂಡವನು ವೀರಭದ್ರ ಎನ್ನುವ ಗಾದೆ ಮಾತಿದೆ, ಸಾಲ ಕೊಡುವವರು, ತೆಗೆದುಕೊಳ್ಳುವವರ ನಡುವೆ ಸೇತುವೆಯಂತೆ ಇರುವ ಜಾಮೀನುದಾರ ಅಥವಾ ಖಾತರಿದಾರನನ್ನು ಕಮಂಗಿ ಎನ್ನಬಹುದು. ಸಂಬಂಧಿಕರು, ಸ್ನೇಹಿತರು ಅಥವಾ ಪರಿಚಯಸ್ಥರ ಸಾಲಕ್ಕೆ ಖಾತರಿದಾರರಾಗುವವರಿಗೆ ಆಗುವ ತೊಂದರೆಗಳನ್ನು ಸೊಗಸಾಗಿ ತಿಳಿಸಿಕೊಟ್ಟ ಕಳೆದ ಸಂಚಿಕೆಯ ಲೇಖನ ಸೊಗಸಾಗಿತ್ತು.

» ರೇಣುಕಾ ಆನಂದ್, ಮೈಸೂರು.

ಇವರಿಗೆ,

ಸಂಪಾದಕರು :
ಪುಂಡಲೀಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.